



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೧೧, ಏಪ್ರಿಲ್, ೨೦೨೫(ಚೈತ್ರ, ೨೧, ಶಕವರ್ಷ, ೧೯೪೭) BENGALURU, FRIDAY, 11, APRIL, 2025(CHAITHRA, 21, SHAKAVARSHA, 1947)	ಸಂ. ೨೨೭ No. 227
-----------------------	---	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್ ಡಿ 99 ಪಿಸಿಇ 2023(ಭಾಗ-1)

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನ ಸೌಧ,  
ಬೆಂಗಳೂರು, ದಿನಾಂಕ:09.04.2025

## ಅಧಿಸೂಚನೆ

1. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ- ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿ 03 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ದಿನಾಂಕ: 25.08.2023ರಂದು ಅಧಿಸೂಚನೆ ಹೊರಡಿಸಲಾಗಿರುತ್ತದೆ ಹಾಗೂ ದಿನಾಂಕ:07.10.2023ರ ಅಧಿಸೂಚನೆಯಲ್ಲಿ ಸದರಿ ವಿಚಾರಣಾ ಆಯೋಗಕ್ಕೆ (Terms of References) ಅಂಶಗಳನ್ನು ನಿಗದಿಪಡಿಸಲಾಗಿರುತ್ತದೆ.

2. ದಿನಾಂಕ: 22.11.2023ರ ಅಧಿಸೂಚನೆಯಲ್ಲಿ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ: 24.05.2024ರವರೆಗೆ ವಿಸ್ತರಿಸಲಾಗಿತ್ತು. ತದನಂತರ ದಿನಾಂಕ:24.05.2024 ರ ಅಧಿಸೂಚನೆಯಲ್ಲಿ ಆಯೋಗದ ಅವಧಿಯನ್ನು ದಿನಾಂಕ:31.08.2024 ರವರೆಗೆ ಹಾಗೂ ದಿನಾಂಕ:07.10.2024ರ ಅಧಿಸೂಚನೆಯಲ್ಲಿ ಆಯೋಗದ ಅವಧಿಯನ್ನು ದಿನಾಂಕ:01.09.2024 ರಿಂದ 31.03.2025 ರವರೆಗೆ ಮರು ವಿಸ್ತರಿಸಲಾಗಿದೆ.

(೧)

3. ಸದರಿ ವಿಚಾರಣಾ ಆಯೋಗದ ಅವಧಿಯು ದಿನಾಂಕ:31.03.2025ಕ್ಕೆ ಕೊನೆಗೊಳ್ಳಲಿರುವುದರಿಂದ, ದಿನಾಂಕ:01.04.2025 ರಿಂದ 31.07.2025 ರವರೆಗೆ ವಿಚಾರಣಾ ಆಯೋಗವನ್ನು ವಿಸ್ತರಿಸಲು ಕೋರಿರುತ್ತಾರೆ. ಅದರಂತೆ, ಸರ್ಕಾರವು ಪರಿಶೀಲಿಸಿ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಯಾ ಇವರ ನೇತೃತ್ವದ, “ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಮರಣ ಹೊಂದಿರುವ ಘಟನೆಗೆ” ಸಂಬಂಧಿಸಿದಂತೆ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ:01.04.2025 ರಿಂದ 31.07.2025 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

(ನಾಗರಾಜು ಎಸ್.)

ಸರ್ಕಾರದ ಅಧೀನ ಕಾರ್ಯದರ್ಶಿ  
ಒಳಾಡಳಿತ ಇಲಾಖೆ (ಕಾನೂನು & ಸುವ್ಯವಸ್ಥೆ)